

ಮಾಹಿತಿ ಹಕ್ಕು ಅಧಿನಿಯಮ - 2005
ಸಾರ್ವಜನಿಕ ಸಂಸ್ಥೆಗಳು ಮಾಡಬೇಕಾದ ಕರ್ತವ್ಯಗಳು.

ಮಾಹಿತಿ ಹಕ್ಕು ಕೈಪಿಡಿ ಸೆಕ್ಷನ್ 4(1)(ಎ) ಹಾಗೂ
4(1) (ಬಿ)

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ
ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಮುದ್ದೇಬಿಹಾಳ.

ಮಾಹಿತಿ ಹಕ್ಕು ಅಧಿನಿಯಮ 4(1)ಎ

ಸಿಬ್ಬಂದಿಯ ಹೆಸರು : ಶ್ರೀ ಮಾಣಿಕರೆಡ್ಡಿ ಪ್ರ.ದ.ಸ.

ಕ್ರ. ಸಂ.	ಕಡತ ಸಂ.	ವಿಷಯ	ಕಡತದಲ್ಲರುವ ಪುಟಗಳ ಸಂ.	ಕಡತ ಪ್ರಾರಂಭಿಸಿದ ದಿನಾಂಕ	ಕೂಡಲೇ ಮಾಡಿದ ದಿನಾಂಕ (ಕಡತ ಮುಕ್ತಾಯಗೊಳಿಸಿದ ದಿನಾಂಕ)	ಕಡತದ ವರ್ಗೀಕರಣ	ಕಡತ ನಾಶಗೊಳಿಸಿದ ದಿನಾಂಕ	ಷರಾ
1	1	ಸರ್ಕಾರದ ಸೂತ್ರೋಲಗಳ ಕಡತ	10	1/4/2015	15/2/2016	E		
2	2	ಗುತ್ತಿಗೆದಾರರ ರಹಸ್ಯ ವರದಿ	0					
3	3	ಗುತ್ತಿಗೆದಾರರ ನೋಟಿಸಿನ ಕಡತ	5	1/4/2015	14/2/2016	E		
4	4	ಕಾಮಗಾರಿಗಳ ವಾರ್ಷಿಕ ಅನುದಾನ	4	1/4/2015	28/2/2016	E		
5	5	ಸಾರ್ವಜನಿಕ ದೂರುಗಳ ಕಡತ	0					
6	6	ಮಾಹಿತಿ ಹಕ್ಕು ನಮೂನೆ 1 ರಿಂದ 4 ಮಾಸಿಕ ಪ್ರಗತಿ	5	1/4/2015	28/2/2016	E		
7	7	ಮಾಹಿತಿ ಹಕ್ಕಿನಿಂದ ಬಂದ ಅರ್ಜಿಗಳ ವಿಲೇವಾರಿ ಕಡತ	20	1/4/2015	29/2/2016	E		
8	8	ಅನುದಾನ ಬಳಕೆ ಪ್ರಮಾಣ ಪತ್ರಗಳ ಕಡತ	0					

ಮಾಹಿತಿ ಹಕ್ಕು ಅಧಿನಿಯಮ 4(1)ಎ

ಸಿಬ್ಬಂದಿಯ ಹೆಸರು : ಶ್ರೀ. ಜಿ ವಾಯ್. ನಾಯಕಮಕ್ಕಳ, ದ್ವಿ.ದ.ಸ.

ಕ್ರ. ಸಂ.	ಕಡತ ಸಂ.	ವಿಷಯ	ಕಡತದಲ್ಲರುವ ಪುಟಗಳ ಸಂ.	ಕಡತ ಪ್ರಾರಂಭಿಸಿದ ದಿನಾಂಕ	ಕೂಡಲೇ ಮಾಡಿದ ದಿನಾಂಕ (ಕಡತ ಮುಕ್ತಾಯಗೊಳಿಸಿದ ದಿನಾಂಕ)	ಕಡತದ ವರ್ಗೀಕರಣ	ಕಡತ ನಾಶಗೊಳಿಸಿದ ದಿನಾಂಕ	ಷರಾ
1	1	ಉದ್ಯೋಗ ವಿನಿಮಯ ತ್ರೈಮಾಸಿಕ ಕಡತ	0					
2	2	ಕಿರಿಯ ಇಂಜಿನಿಯರರ ಜೇಷ್ಠತಾ ಪಟ್ಟಿ ಕಡತ	5	1/4/2015	20/02/2016	E		
3	4	ಸಿಬ್ಬಂದಿ ತರಬೇತಿ ಕಡತ	5	1/4/2015	20/03/2016	E		
5	5	ಸಿಬ್ಬಂದಿ ಕಾರ್ಯನಿರ್ವಾಹಣ & ಆಸ್ತಿ ಖುಣಪಟ್ಟಿ ಕಡತ	16	1/4/2015	20/05/2016	E		
6	6	ಸಿಬ್ಬಂದಿಗಳ ಕೆ.ಜಿ.ಆರ್.ಡಿ. ಕಡತ	0					
7	7	ಸರಕಾರದ ಆದೇಶದ ಕಡತ	10	1/4/2015	25/03/2016	E		
8	8	ಸಿಬ್ಬಂದಿಗಳ ಜಿ.ಪಿ.ಎಫ್. ಕಡತ	0					
9	9	ಅಧಿಕಾರಿ ಮತ್ತು ಸಿಬ್ಬಂದಿಗಳ ಅನುದಾನ & ಖರ್ಚಿನ ಕಡತ	10	1/4/2015	14/02/2016	E		
10	10	ಮಾಸಿಕ ವರದಿಗಳ ಕಡತ	25	1/4/2015	15/03/2016	E		
11	11	ಸಿಬ್ಬಂದಿ ಸೇವಾ ವಿವರಗಳ ಕಡತ	25	1/4/2015	14/03/2016	E		
12	12	ಸಿಬ್ಬಂದಿಗಳ ಸ್ವಯಂ ಜಾಅತ ವೇತನದ ಕಡತ	0					
13	13	ಡಿ.ಸಿ. ಚಿಲ್ಲುಗಳ ಕಡತ	5	1/4/2015	17/03/2016	E		

ಮಾಹಿತಿ ಹಕ್ಕು ಅಧಿನಿಯಮ 4(1)ಎ

ಸಿಬ್ಬಂದಿಯ ಹೆಸರು : ಶ್ರೀ. ಜಿ.ವಾಯ್. ನಾಯಕಮಕ್ಕಳ, ದ್ವಿ.ದ.ಸ.

ಕ್ರ. ಸಂ.	ಕಡತ ಸಂ.	ವಿಷಯ	ಕಡತದಲ್ಲರುವ ಪುಟಗಳ ಸಂ.	ಕಡತ ಪ್ರಾರಂಭಿಸಿದ ದಿನಾಂಕ	ಕೂಡಲೇ ಮಾಡಿದ ದಿನಾಂಕ (ಕಡತ ಮುಕ್ತಾಯಗೊಳಿಸಿದ ದಿನಾಂಕ)	ಕಡತದ ವರ್ಗೀಕರಣ	ಕಡತ ನಾಶಗೊಳಿಸಿದ ದಿನಾಂಕ	ಷರಾ
1	1	ಟಿ. & ಪಿ. ಪತ್ರ ವ್ಯವಹಾರ ಕಡತ	12	1/4/2015	10/01/2016			
2	2	ಅಳತೆ ಪುಸ್ತಕಗಳ ಬೇಡಿಕೆ ಕಡತ	6	1/4/2015	25/02/2016			
3	3	ಕಂಪ್ಯೂಟರ್ ಪೂರೈಕೆ ಕಡತ	15	1/4/2015	15/01/2016			
4	4	ಅನುಚಿತ ಸಾಮಗ್ರಿಗಳ ಕಡತ	0					
5	5	ವಾಹನಗಳ ಮಾಹಿತಿ ಕಡತ	35	1/4/2015	31/03/2016			
6	6	ಜ.ಪಿ.ಎಸ್. ಉಪಕರಣಗಳ ಕಡತ	0					
7	7	ಉಗ್ರಾಣದ ಆತಂಕ ತಪಾಸಣಾ ಕಡತ	20	1/4/2015	26/02/2016			
8	8	ಅರ್ಧವಾರ್ಷಿಕ ಅಳತೆ ಪುಸ್ತಕಗಳ ಕಡತ	15	1/4/2015	20/02/2016			
9	9	ವಾಹನಗಳ ವಿಮಾ ಕಡತ	0					
10	10	ಲೇಖನ ಸಾಮಗ್ರಿಗಳ ಕಡತ	15	1/4/2015	26/02/2016			

ಅಧ್ಯಾಯನ - 1

ಸಾರ್ವಜನಿಕ ಸಂಸ್ಥೆಯ ಕರ್ತವ್ಯಗಳು ಮತ್ತು ಪ್ರಕಾರಗಳು.

[ಭಾಗ 4(1)(ಬಿ)(i)]

ಸಾರ್ವಜನಿಕ ಸಂಸ್ಥೆಯ ಕರ್ತವ್ಯ ಮತ್ತು ಪ್ರಕಾರಗಳ ವಿವರಗಳು

ಸಾರ್ವಜನಿಕ ಸಂಸ್ಥೆಯ ಕರ್ತವ್ಯ ಮತ್ತು ಪ್ರಕಾರಗಳ ವಿವರಗಳು.

ಕ್ರ. ಸಂ.	ಸಂಸ್ಥೆಯ ಹೆಸರು	ವಿಳಾಸ	ಪ್ರಕಾರಗಳು	ಕರ್ತವ್ಯಗಳು
1	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಮುದ್ದೇಚಿಹಾಳ	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಮುದ್ದೇಚಿಹಾಳ	1) ತಾಂತ್ರಿಕ ಶಾಖೆ 2) ಆಡಳಿತ ಶಾಖೆ	1) ಗ್ರಾಮೀಣ ಮಟ್ಟದಲ್ಲಿಯೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಕೊಳ್ಳುವುದು. 2) ಕಚೇರಿಯ ಆಡಳಿತವನ್ನು ನೋಡಿಕೊಳ್ಳುವುದು.

ಅಧ್ಯಾಯ - 2

ಸಾರ್ವಜನಿಕ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರ ಅಧಿಕಾರ ಹಾಗೂ ಕರ್ತವ್ಯಗಳು.

[ಭಾಗ 4(1)(ಬಿ)(ii)]

ಸಾರ್ವಜನಿಕ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ನೌಕರರ ವ್ಯಾಪ್ತಿಯಲ್ಲಿರುವ ಅಧಿಕಾರ ಮತ್ತು ಕರ್ತವ್ಯಗಳ ವಿವರ.

ಕ್ರ. ಸಂ.	ಅಧಿಕಾರಿ / ನೌಕರರ ಹೆಸರು	ಹುದ್ದೆ	ನಿರ್ವಹಿಸಬೇಕಾದ ಕರ್ತವ್ಯಗಳು	ಅಧಿಕಾರಗಳು
1)	ಶ್ರೀ ಜಿ. ಎಸ್. ಪಾಟೀಲ	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು	ಈ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣಮಟ್ಟದ ಎಲ್ಲ ಕಾಮಗಾರಿಗಳ ಪರೀಕ್ಷಣೆ ಮಾಡುವುದು.	ತಾಂತ್ರಿಕವಾಗಿ ಬರುವ ಎಲ್ಲ ಕಾಮಗಾರಿಗಳ ಪರೀಕ್ಷಣೆ ಮಾಡುವುದು
2)	ಖಾಲಿ	ಸಹಾಯಕ ಅಭಿಯಂತರರು		
3)	ಶ್ರೀ ಆರ್. ಎಸ್. ಹಿರೇಗೌಡರ	ಸಹಾಯಕ ಅಭಿಯಂತರರು-II	ಈ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣಮಟ್ಟದ ಎಲ್ಲ ಕಾಮಗಾರಿಗಳ ಅಂದಾಜು ಪತ್ರಿಕೆಗಳನ್ನು ತಯಾರಿಸಿ ಕಾಮಗಾರಿಗಳ ತಪಾಸಣೆ ಮಾಡುವುದು.	ಅಂದಾಜು ಪತ್ರಿಕೆಯನ್ನು ತಯಾರಿಸುವುದು ಹಾಗೂ ಕಾಮಗಾರಿಗಳ ಗುಣಮಟ್ಟವನ್ನು ಕಾಪಾಡುವುದು.
4)	ಶ್ರೀ ಎಸ್. ಹೆಚ್. ಮುದ್ದೇಣಹಾಳ	ಸಹಾಯಕ ಅಭಿಯಂತರರು-II	- ಸದರ -	- ಸದರ -
5)	ಶ್ರೀ ಜಿ.ಪಿ. ಶೆಟ್ಟಿ	ಸಹಾಯಕ ಅಭಿಯಂತರರು-II	-ಸದರ -	-ಸದರ -
6)	ಶ್ರೀ ಮಾಣಿಕರೆಡ್ಡಿ	ಪ್ರಥಮ ದರ್ಜೆ ಸಹಾಯಕರು	ಕಚೇರಿಯ ಲೆಕ್ಕಪತ್ರವನ್ನು ನೋಡಿಕೊಳ್ಳುವುದು. ಕಚೇರಿಯ ಆಕೃತಿ ರಚನಾಕಾರರ ಕೆಲಸವನ್ನು ನಿವಹಿಸುವುದು	ಜಿಲ್ಲೆಗಳನ್ನು ಸರಿಪಡಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು.
7)	ಶ್ರೀ ಜಿ. ವಾಯ್. ನಾಯಕಮಕ್ಕಳ	ದ್ವಿತೀಯ ದರ್ಜೆ ಸಹಾಯಕ	ಕಚೇರಿಯ ಸಿಬ್ಬಂದಿ ಶಾಖೆ, ಉಗ್ರಾಣ ಶಾಖೆ,.	ಎಲ್ಲ ಸಿಬ್ಬಂದಿಗಳ ಸೇವಾ ಪುಸ್ತಕ ಹಾಗೂ ವೇತನ ಬಟವಡೆ ಮಾಡುವುದು. & ಉಗ್ರಾಣ ಶಾಖೆಯಲ್ಲಿ ಬರುವ ಸಾಮಗ್ರಿಗಳ ಉಸ್ತುವಾರಿ ಮಾಡುವುದು. & ಇನ್ನಿತರ ಕಚೇರಿ ಕೆಲಸ.
8)	ಶ್ರೀ ಸಿ. ಎಸ್. ಜಾಡರ	ಕಿರಿಯ ಕಾರ್ಯ ನಿರೀಕ್ಷಕರು ಬೆರಳಚ್ಚುಗಾರ ಹುದ್ದೆಗೆ ಎದುರಾಗಿ	-	ಈ ಕಚೇರಿಯಿಂದ ಗ್ರಾ.ಕು.ನೀ&ನೈ ಉಪ-ವಿಭಾಗ ಹುಕ್ಕೇರಿ ಕಾರ್ಯಾಲಯಕ್ಕೆ ನಿಯೋಜನೆಗೊಂಡಿರುತ್ತಾರೆ.

ಅಧ್ಯಾಯನ - 3

ಸಾರ್ವಜನಿಕ ಸಂಸ್ಥೆಯಲ್ಲಿರುವ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಬೇಕಾದಲ್ಲಿ ಅನುಸರಿಸಬೇಕಾದ ನಿಯಮಗಳು

[ಭಾಗ 4(1)(ಬಿ)(iii)]

ಸಾರ್ವಜನಿಕ ಸಂಸ್ಥೆಗಳಲ್ಲಿ ಲಭ್ಯವಿರುವ ಅಧಿಕಾರದ ವ್ಯಾಪ್ತಿಯಲ್ಲಿ ಕೈಕೊಳ್ಳಬೇಕಾದ ನಿರ್ಧಾರದಲ್ಲಿ ಅನುಸರಿಸಬೇಕಾದ ನಿಯಮಗಳು.

ಕ್ರ.ಸಂ.	ಚಟುವಟಿಕೆಗಳು	Description	ನಿರ್ಧಾರ ಕೈಗೊಳ್ಳುವ ವಿಧಾನದಲ್ಲಿ ಅನುಸರಿಸಬೇಕಾದ ನಿಯಮಗಳು	ಅಂತಿಮವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರಿ.
1	ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳ ಪಾಲನೆ	ಕ್ರಿಯಾ ಯೋಜನೆಯನ್ನು ತಯಾರಿಸಿ ಅನುಮೋದನೆಗಾಗಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು. ಹಾಗೂ ಅಂದಾಜು ಪತ್ರಿಕೆಯನ್ನು ಪರಿಶೀಲಿಸಿ ಆಡಳಿತಾತ್ಮಕ ಮಂಜೂರಾತಿಗಾಗಿ ಸಲ್ಲಿಸುವುದು.	1) ಲೋಕೋಪಯೋಗಿ ಇಲಾಖೆ ಸಂಹಿತೆ ಭಾಗ-1 ಮತ್ತು 2 2) ಕರ್ನಾಟಕ ಪಾರದರ್ಶಕ ನಿಯಮ 3) ಕರ್ನಾಟಕ ಆರ್ಥಿಕ ಸಂಹಿತೆ	1) ಕಾರ್ಯನಿರ್ವಾಹಕ ಅಭಿಯಂತರರು 2) ಅಧೀಕ್ಷಕ ಅಭಿಯಂತರರು

ಅಧ್ಯಾಯನ - 4

ಸೇವೆಗಳು / ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಿಡುಗಡೆಗೊಳಿಸಲು ಇರಬೇಕಾದ ಅಂಗೀಕೃತ ನಮೂನೆಗಳು.

[ಭಾಗ 4(1)(ಬಿ)(iv)]

ಸಾರ್ವಜನಿಕ ಪ್ರಾಧಿಕಾರವು ತಮ್ಮಲ್ಲಿ ಲಭ್ಯವಿರುವ ಕಾರ್ಯಕ್ರಮಗಳು / ಸೇವೆಗಳನ್ನು ನೀಡುವಲ್ಲಿ ಯಾವ ಯಾವ ಮಾನದಂಡಗಳು / ಅಂಗೀಕೃತ ನಮೂನೆಗಳನ್ನು ಸ್ಪಷ್ಟವಾದ ವಿವರಗಳು.

ಕ್ರ.ಸಂ.	ಕಾರ್ಯಕ್ರಮ / ಸೇವೆಗಳು	ಕಾರ್ಯನಿರ್ವಹಣೆಗಾಗಿ ನಿಗದಿಪಡಿಸಲಾದ ಮಾನದಂಡಗಳು	ಒದಗಿಸಲಾದ ಸಮಯ	ವಿವರಣೆಗಾಗಿ ನಾಗರಿಕ ಸನದು, ನಾಗರಿಕ ಸೇವೆಗಳಲ್ಲಿ ವಿವರಿಸಲಾದ ಅಧ್ಯಾನ ಸಾಮಗ್ರಿಗಳನ್ನು ಪರಾಮರ್ಶನೆ
1)	ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳ ಪಾಲನೆ	1) ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999 ಮತ್ತು ನಿಯಮಗಳು 2007 2) ಕರ್ನಾಟಕ ಜಿಲ್ಲಾ ಪಂಚಾಯತ್ (ಹಣಕಾಸು ಮತ್ತು ಲೆಕ್ಕಪತ್ರಗಳು)	ಕಾಮಗಾರಿಗಳ ಗಾತ್ರಗಳ ಆಧಾರದ ಮೇಲೆ ಅವಧಿಯನ್ನು ನಿಗದಿಪಡಿಸಲಾಗುವುದು.	1) ಲೋಕೋಪಯೋಗಿ ಇಲಾಖೆ ಸಂಹಿತೆ ಭಾಗ-1 ಮತ್ತು 2 2) ಕರ್ನಾಟಕ ಪಾರದರ್ಶಕ ನಿಯಮ

ಅಧ್ಯಾಯನ - 5

ಸಾರ್ವಜನಿಕ ಸೇವೆಗಳು / ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಿಡುಗಡೆಗೊಳಿಸಲಾದ ನಿಯಮಗಳು, ನಿರ್ಬಂಧನೆ, ಮಾರ್ಗಸೂಚಿಗಳು, ಕೈಪಿಡಿಗಳು ಮತ್ತು ದಾಖಲೆಗಳು.

[ಭಾಗ 4(1)(ಬಿ)(v)]

ಸಾರ್ವಜನಿಕ ಪ್ರಾಧಿಕಾರದ ಅಧೀನದಲ್ಲಿರುವ ಅಪರಿಯಲ್ಲಿರುವ ಅಥವಾ ಉಪಯೋಗಿಸಲ್ಪಡುವ ನೌಕರರು / ಅಧಿಕಾರಿಗಳಿಗೆ ಬಿಡುಗಡೆಗೊಳಿಸಲಾದ ಸಾರ್ವಜನಿಕ ಸೇವೆಗಳ / ಕಾರ್ಯಕ್ರಮಗಳ ಅನುಷ್ಠಾನಕ್ಕೇರುವ ಮಾಹಿತಿಗಳನ್ನೊಳಗೊಂಡ ಪಟ್ಟಿ ಅಥವಾ ನಮೂನೆಗಳ ವಿವರ.

- ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು
- ಕರ್ನಾಟಕ ಸರ್ಕಾರಿ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು
- ಕರ್ನಾಟಕ ಆರ್ಥಿಕ ಸಂಹಿತೆ
- ಸಾದಿಲ್ವಾರು ವೆಚ್ಚದ ಕೈಪಿಡಿ
- ಕರ್ನಾಟಕ ಖಜಾನೆ ಸಂಹಿತೆ
- ಜಾಲ್ತ ದರಪಟ್ಟಿ
- ಬಜೆಟ್ ಕೈಪಿಡಿ

ದಾಖಲೆಗಳು :

ತಾಂತ್ರಿಕ ಶಾಖೆ

- ಆಡಳಿತಾತ್ಮಕ ಅನುಮೋದನೆ ವಹಿ
- ತಾಂತ್ರಿಕ ಮಂಜೂರಾತಿ ವಹಿ

ಆಡಳಿತ ಶಾಖೆ

- ನಿಯತಕಾಲಿಕ ವಹಿ
- ವಿಷಯ ವಹಿ
- ರವಾನೆ ವಹಿ
- ಸ್ಥಳೀಯ ಬಟವಾಡೆ ಪುಸ್ತಕ
- ವ್ಯಯಕ್ತಿಕ ವಹಿ
- ದಿನಚರಿ ವಹಿ
- ಮಂಜೂರಾದ, ಕಾರ್ಯನಿರ್ವಹಿಸುತ್ತಿರುವ ಮತ್ತು ಖಾಲಿ ಹುದ್ದೆಗಳ ವಹಿ
- ನೌಕರರ ಸೇವಾ ವಹಿ
- ಇನ್‌ಕಬೆನ್ಸಿ ವಹಿ
- ಕಾರ್ಯನಿರ್ವಹಣಾ (ರಹಸ್ಯ) ವರದಿಗಳ ದಾಖಲು ವಹಿ
- ಸ್ಥಿರ ಆಸ್ತಿ ಮತ್ತು ಚರ ಆಸ್ತಿ ವಿವರಣಾ ವಹಿ
- ನಿವೃತ್ತಿ ವೇತನ ನಿಗಾ ವಹಿ
- ದೂರವಾಣಿ ಟಂಕ್ರಾಲ ವಹಿ
- ನಿಯತಕಾಲಿಕಗಳ ನಿಗಾ ವಹಿ
- ನೌಕರರ ಮನೆ ವಿಳಾಸ ಮಾಹಿತಿ ವಹಿ
- ಕಾಮಗಾರಿಗಳ ವೆಚ್ಚದ ರಜಿಸ್ಟರ್
- ನ್ಯಾಯಾಲಯ ಪ್ರಕರಣಗಳ ವಹಿ

ಅಧ್ಯಾಯನ - 6

ಸಾರ್ವಜನಿಕ ಪ್ರಾಧಿಕಾರದ ಸುಪರ್ದಿಯ ಅಧೀನದಲ್ಲಿರುವ ದಾಖಲೆಗಳನ್ನು ವಿಷಯವಾರು ವಿಭಾಗವಾರು ವಿಂಗಡಣೆ ಮಾಡಿಕೊಂಡಿರುವುದು.

[ಭಾಗ 4(1)(ಬಿ)(vi)]

ಸಾರ್ವಜನಿಕ ಪ್ರಾಧಿಕಾರದ ಸುಪರ್ದಿಯ ಅಧೀನದಲ್ಲಿರುವ ದಾಖಲೆಗಳನ್ನು ವಿಷಯವಾರಿ / ವಿಭಾಗವಾರು ಮಾಹಿತಿಗಳನ್ನು ವಿಂಗಡಣೆ ಮಾಡಿರುವ ಅಧಿಕೃತ ದಾಖಲೆಯ ವಿವರಗಳು.

ತಾಂತ್ರಿಕ ಶಾಖೆ :

1) ಮುಖ್ಯ ಅಭಿಯಂತರರ, ಅಧಿಕೃತ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರ ಮಟ್ಟದಲ್ಲಿ ಮಂಜೂರಾದ ಅಂದಾಜು ಪತ್ರಿಕೆಗಳು ಮತ್ತು ಕಡತಗಳು.

2) ಪ್ರಗತಿಯ ವರದಿಗಳು.

3) ವಾರ್ಷಿಕ ಯೋಜನೆ ವರದಿಗಳು.

ಆಡಳಿತ ಶಾಖೆ :

1) ವಾರ್ಷಿಕ ಆಡಳಿತ ವರದಿಗಳು

2) ಸಾಮಾನ್ಯ ಸ್ವೀಕೃತಿ ವಹಿ

3) ಸ್ವಾಂಪ ವಹಿ

4) ಹಾಜರಿ ಪುಸ್ತಕ

5) ದಾಖಲು ವಹಿ

6) ಸಿಬ್ಬಂದಿಗಳ ವೇತನ ಜಿಲ್ಲೆಗಳು

7) ಸಿಬ್ಬಂದಿಗಳ ಸಾಮಾನ್ಯ ನಗದು ಪುಸ್ತಕ

8) ನ್ಯಾಯಾಲಯ ಪ್ರಕರಣಗಳು

9) ಪಿಂಚಣಿ ಪ್ರಕರಣಗಳು

10) ಕಚೇರಿ ಆದೇಶಗಳು.

11) ಕಾಮಗಾರಿಗಳ ವಿಜ್ಞಾನ ರೆಜಿಸ್ಟರ್

12) ಹಿರೋಪಕರಣಗಳ ಮತ್ತು ಇತರ ಸಾಮಗ್ರಿಗಳ ವಹಿ

13) ಕಚೇರಿಯ ಆದೇಶದ ವಹಿ

ಅಧ್ಯಾಯನ - 7

ಸಾರ್ವಜನಿಕ ಪ್ರಾಧಿಕಾರಗಳು ಸಮಗ್ರ ನೀತಿಗಳನ್ನು ರೂಪಿಸುವುದು ಮತ್ತು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕ ಪ್ರತಿನಿಧಿಗಳ ಸಲಹೆ / ಭಾಗವಹಿಸುವಿಕೆಯನ್ನು ಕುರಿತು ವಿವರಗಳು.

[ಭಾಗ 4(1)(ಬಿ)(vii)]

ಸಾರ್ವಜನಿಕ ಪ್ರಾಧಿಕಾರಗಳು ನೀತಿಗಳನ್ನು ರೂಪಿಸುವುದು / ಸಾರ್ವಜನಿಕರಲ್ಲಿ ಸಂಪರ್ಕವಿರುವ ಪ್ರತಿನಿಧಿಗಳ ಸಲಹೆಗಳನ್ನು ಪಡೆಯುವ ವ್ಯವಸ್ಥೆಯನ್ನು ಅಳವಡಿಸುವುದು.

ಕ್ರ. ಸಂ.	ಕಾರ್ಯಕ್ರಮಗಳು / ಸೇವೆಗಳು	ನೀತಿಗಳನ್ನು ರೂಪಿಸುವುದು ಮತ್ತು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕ ಪ್ರತಿನಿಧಿಗಳಿಂದ ಸಲಹೆಗಳನ್ನು ಪಡೆಯಲು ವ್ಯವಸ್ಥೆ ಮಾಡುವುದು.	ನೀತಿಗಳನ್ನು ರೂಪಿಸುವುದು ಮತ್ತು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕ ಪ್ರತಿನಿಧಿಗಳಿಂದ ಸಲಹೆಗಳನ್ನು ಪಡೆಯಲು ವ್ಯವಸ್ಥೆ ಮಾಡುವುದು. ಕೊನೆಯ ವ್ಯಾಖ್ಯೆ ಅನುಷ್ಠಾನಗೊಳಿಸುವುದು
1	ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳ ಪಾಲನೆ	ಚುನಾಯಿತ ಜನಪ್ರತಿನಿಧಿಗಳ ಸಲಹೆ ಮೇರೆಗೆ ನೀತಿಗಳನ್ನು ರೂಪಿಸುವುದು ಮತ್ತು ಅದನ್ನು ಅನುಷ್ಠಾನಗೊಳಿಸಲು ಸಾಮಾನ್ಯ ಸಭೆಯನ್ನು ಕರೆಯಲಾಗುವುದು.	ಚುನಾಯಿತ ಜನಪ್ರತಿನಿಧಿಗಳ ಸಲಹೆ ಮೇರೆಗೆ ನೀತಿಗಳನ್ನು ರೂಪಿಸುವುದು ಮತ್ತು ಅದನ್ನು ಅನುಷ್ಠಾನಗೊಳಿಸಲು ಸಾಮಾನ್ಯ ಸಭೆಯನ್ನು ಕರೆಯಲಾಗುವುದು.

ಅಧ್ಯಾಯನ - 8

ಸಾರ್ವಜನಿಕ ಪ್ರಾಧಿಕಾರದ ಭಾಗವಾರು ಮಂಡಳಿಗಳು ಸಮಿತಿಗಳು ಮತ್ತು ಇತರೆ ಸಂಸ್ಥೆಗಳನ್ನು
ದಾಖಲಿಸುವುದು.

[ಭಾಗ 4(1)(ಬಿ)(viii)]

ಸಾರ್ವಜನಿಕ ಪ್ರಾಧಿಕಾರದ ಮಂಡಳಿಗಳು ಸಮಿತಿಗಳು ಮತ್ತು ಇತರೆ ಸಂಸ್ಥೆಗಳಿಗೆ ಸಂಬಂಧಿಸಿದ ಮಾಹಿತಿಗಳು.

ಕ್ರ.ಸಂ.	ಸಾರ್ವಜನಿಕ ಪ್ರಾಧಿಕಾರವು ಒಳಗೊಂಡಿರುವ ಮಂಡಳಿಗಳು ಪರಿಷತ್‌ಗಳು ಸಮಿತಿಗಳು ಮತ್ತು ಇತರೆ ನಿಕಾಯಗಳ ಹೆಸರು	ಯಾರಲ್ಲರನ್ನು ಒಳಗೊಂಡಿದೆ	ಅಧಿಕಾರಗಳು ಮತ್ತು ಕಾರ್ಯಗಳು	ಇವುಗಳ ಸಭೆಯ ನಡವಳಿಗಳನ್ನು ಸಾರ್ವಜನಿಕರು ಪಡೆಯುವುದಕ್ಕೆ ಅವಕಾಶ ಇದೆಯೇ
1	ಇಲಾಖೆಯಲ್ಲಿರುವ ಮಂಡಳಿಗಳು ಸಮಿತಿಗಳು ಮತ್ತು ಇತರೆ ಸಂಸ್ಥೆಗಳಿಗೆ ಸಂಬಂಧಿಸಿದ ಮಾಹಿತಿಗಳು ಏನು ಇರುವುದಿಲ್ಲ.			

ಅಧ್ಯಾಯನ - 9

ಅಧಿಕಾರಿಗಳು ಮತ್ತು ನೌಕರರ ನಿರ್ದೇಶಿಕೆ (Directory)

[ಭಾಗ 4(1)(ಬಿ)(ix)]

ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್

ಕ್ರ. ಸಂ.	ಅಧಿಕಾರಿಗಳ ಹೆಸರು	ಪದನಾಮ / ಹುದ್ದೆ	ಕಚೇರಿ ವಿಳಾಸ	ಸಂಪರ್ಕಿಸುವ ಸಂಖ್ಯೆ / ಇ-ಮೇಲ್
1)	ಶ್ರೀ ಜಿ. ಎಸ್. ಪಾಣೀಲ	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಮುದ್ದೇಚಿಹಾಳ.	9448607285 E-mail : aeerdwsd.mudb@gmail.com
2)	ಶ್ರೀ ಆರ್. ಎಸ್. ಹಿರೇಗೌಡರ	ಸಹಾಯಕ ಅಭಿಯಂತರರು-II	-ಸದರ-	9986233280 E-mail : aeerdwsd.mudb@gmail.com
3)	ಶ್ರೀ ಎಸ್. ಹೆಚ್. ಮುದ್ದೇಚಿಹಾಳ	ಸಹಾಯಕ ಅಭಿಯಂತರರು-II	-ಸದರ-	9880872173 E-mail : aeerdwsd.mudb@gmail.com
4)	ಶ್ರೀ ಜಿ.ಪಿ. ಶೆಟ್ಟಿ	ಸಹಾಯಕ ಅಭಿಯಂತರರು-II	-ಸದರ-	7353736115 E-mail : aeerdwsd.mudb@gmail.com
5)	ಶ್ರೀ ಮಾಣಿಕರೆಡ್ಡಿ	ಪ್ರಥಮ ದರ್ಜೆ ಸಹಾಯಕರು	-ಸದರ-	7411744575 E-mail : aeerdwsd.mudb@gmail.com
6)	ಶ್ರೀ ಜಿ. ವಾಯ್. ನಾಯಕಮಕ್ಕಳ	ದ್ವಿತೀಯ ದರ್ಜೆ ಸಹಾಯಕ	-ಸದರ-	9980610769 E-mail : aeerdwsd.mudb@gmail.com

ಅಧ್ಯಾಯನ - 10

ಸಾರ್ವಜನಿಕ ಪ್ರಾಧಿಕಾರದಲ್ಲ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ನೌಕರರ ಕಾಯ್ದೆ
ನಿಯಮನುಸಾರವಾಗಿ ಮಾಸಿಕ ವೇತನ, ಇತರೆ ಪರಿಹಾರ ಭತ್ಯೆಗಳು ಸೇರಿದಂತೆ

[ಭಾಗ 4(1)(ಬಿ)(X)]

ಸಾರ್ವಜನಿಕ ಪ್ರಾಧಿಕಾರದಲ್ಲ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ನೌಕರರು ಪಡೆಯುತ್ತಿರುವ
ಮಾಸಿಕ ವೇತನ, ಇತರೆ ಪರಿಹಾರ ಭತ್ಯೆಗಳ ಮಾಹಿತಿಗಳು.

ಕ್ರ. ಸಂ.	ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ನೌಕರರ ಹೆಸರು	ಹುದ್ದೆ ಸಂಸ್ಥೆಯ ವಿಭಾಗದ ವಿವರ	ಮಾಸಿಕ ವೇತನ (ರೂ. ಗಳಲ್ಲಿ)
		ತಾಂತ್ರಿಕ ಶಾಖೆ	
1)	ಶ್ರೀ ಜಿ. ಎಸ್. ಪಾಟೀಲ	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು	57734.00
2)	ಶ್ರೀ ಆರ್. ಎಸ್. ಹಿರೇಗೌಡರ	ಸಹಾಯಕ ಅಭಿಯಂತರರು-II	45552.00
3)	ಶ್ರೀ ಎಸ್. ಹೆಚ್. ಮುದ್ದೇಜಿಹಾಳ	ಸಹಾಯಕ ಅಭಿಯಂತರರು-II	33388.00
4)	ಶ್ರೀ ಜಿ.ಪಿ. ಶೆಟ್ಟಿ	ಸಹಾಯಕ ಅಭಿಯಂತರರು-II	42048.00
		ಆಡಳಿತ ಶಾಖೆ	
5)	ಶ್ರೀ ಮಾಣಿಕರಡ್ಡಿ	ಪ್ರಥಮ ದರ್ಜೆ ಸಹಾಯಕರು	27211.00
6)	ಶ್ರೀ ಜಿ. ವಾಯ್. ನಾಯಕಮಕ್ಕಳ	ದ್ವಿತೀಯ ದರ್ಜೆ ಸಹಾಯಕರು	18455.00
7)	ಶ್ರೀ ಸಿ. ಎಸ್. ಜಾಡರ	ತೀರನೆಯ ಕಾರ್ಯ ನಿರೀಕ್ಷಕರು	29300.00

ಅಧ್ಯಾಯನ - 11

ಪ್ರತಿಯೊಂದು ಅಂಗ ಸಂಸ್ಥೆಗಳಿಗೆ ವಾರ್ಷಿಕ ಅಂದಾಜು ಖರ್ಚು ವೆಚ್ಚಗಳ ವಿವರಗಳು ಇತರ ಯೋಜನೆಗಳು ಸೇರಿದಂತೆ.

[ಭಾಗ 4(1)(ಬಿ)(xi)]

ಅನುಷ್ಠಾನಗೊಳಿಸುತ್ತಿರುವ ಯೋಜನೆಗಳು ಇತರೆ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ.

ಕ್ರ.ಸಂ.	ಅಂಗ ಸಂಸ್ಥೆಗಳ ವಿವರ	ಯೋಜನೆಗಳು/ಕಾರ್ಯಕ್ರಮಗಳು/ ಯೋಜನೆಗಳು/ಯಾವ ಯಾವ ಯೋಜನೆಗಳಿಂದ ಜಡುಗಡೆಯಾದ ಮೊತ್ತ (ರೂ. ಲಕ್ಷಗಳಲ್ಲಿ)	ಕಳೆದ ಹಿಂದಿನ ವರ್ಷದಲ್ಲಿ ಮಾಡಲಾದ ಖರ್ಚು ವೆಚ್ಚಗಳ ವಿವರ	ನೀರಿಕ್ಷಿಸಿಲಾದ ಖರ್ಚು ವೆಚ್ಚಗಳು (ರೂ. ಲಕ್ಷಗಳಲ್ಲಿ)	ಅನುದಾನವನ್ನು ವಿತರಿಸುವ ಬಗ್ಗೆ ವಿವರಗಳು (Website, Report, Notice board etc.,)
1	ಎನ್.ಆರ್.ಡಿ.ಡಬ್ಲ್ಯೂ.ಪಿ	1958.51	727.05	0.00	ಕಾರ್ಯನಿರ್ವಾಹಕ ಅಭಿಯಂತರರು ಗ್ರಾ.ಕು.ನೀ& ನೈರ್ಮಲ್ಯ. ವಿಭಾಗ ವಿಜಾಪುರ ಕಾರ್ಯಾಲಯದಿಂದ ವಿತರಿಸಲಾಗುತ್ತಿದೆ
2	ಟಾಸ್ಕ್ ಫೋರ್ಸ್	226.60	121.84	0.00	-ಸದರ-
4	ಸಿ.ಆರ್.ಎಫ್	16.83	16.83	0.00	-ಸದರ-
5	ಕ್ಯಾಲಮಿಟ	8.15	8.15	0.00	-ಸದರ-

ಅಧ್ಯಾಯನ - 12

ಅನುಸರಿಸಬೇಕಾದ ರೀತಿ ನಿಯಮಗಳು
ಸಾರ್ವಜನಿಕ ಪ್ರಾಧಿಕಾರವು ಜನೋಪಯುಕ್ತ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ

[ಭಾಗ 4(1)(ಬಿ)(xii)]

ಸಾರ್ವಜನಿಕ ಪ್ರಾಧಿಕಾರದಿಂದ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳಲ್ಲಿ ಸಹಾಯಕ ಧನ ಪಡೆಯುವ ಅರ್ಹತೆ, ಸ್ವರೂಪ, ಯಾವ ಅಧಿಕಾರಿಗಳಿಂದ ಅನುಷ್ಠಾನಗೊಳ್ಳುತ್ತಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಅನುಸರಿಸಬೇಕಾದ ನಿಯಮಗಳು.

ಕ್ರ.ಸಂ.	ಕಾರ್ಯಕ್ರಮ / ಚಟುವಟಿಕೆಯ ಹೆಸರು	ಸಹಾಯಕಧನದ ಸ್ವರೂಪ ಮತ್ತು ಪ್ರಮಾಣ	ಸಹಾಯಧನ ನೀಡಲು ಅರ್ಹತಾ ಮಾನದಂಡಗಳು	ಸಹಾಯಧನ ಮಂಜೂರು ಮಾಡುವ ಅಧಿಕಾರಿ / ಹುದ್ದೆ
1	ಇಲಾಖೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಗಳ ನಿರ್ವಹಣಾ ವಿವರ ಮತ್ತು ಅದಕ್ಕೆ ಒದಗಿಸಲಾದ ಅನುದಾನ ಮತ್ತು ಫಲಾನುಭವಿ ವಿವರಗಳು ಸಹಾಯಧನ ನೀಡುವ ಕಾರ್ಯಕ್ರಮಗಳು ಇಲ್ಲ.			

3. ಸಹಾಯಧನ ನೀಡಲು ಇರುವ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅನುಸರಿಸಬೇಕಾದ ರೀತಿ ನಿಯಮಗಳು.

ಕ್ರ.ಸಂ.	ಕಾರ್ಯಕ್ರಮ / ಚಟುವಟಿಕೆಯ ಹೆಸರು	ಅರ್ಜಿ ಸಲ್ಲಿಸುವ ವಿಧಾನ	ಮಂಜೂರಾತಿ ವಿಧಾನ	ಏರ್ಪಡಿಸಿದ ವಿಧಾನ
1	ಇಲಾಖೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಗಳ ನಿರ್ವಹಣಾ ವಿವರ ಮತ್ತು ಅದಕ್ಕೆ ಒದಗಿಸಲಾದ ಅನುದಾನ ಮತ್ತು ಫಲಾನುಭವಿ ವಿವರಗಳು ಸಹಾಯಧನ ನೀಡುವ ಕಾರ್ಯಕ್ರಮಗಳು ಇಲ್ಲ.			

ಅಧ್ಯಾಯನ - 13

ಸಾರ್ವಜನಿಕ ಪ್ರಾಧಿಕಾರದಿಂದ ಅಧಿಕೃತವಾಗಿ ಸಹಾಯ ಪಡೆದು, ಪಡೆಯುವವರ ರಿಯಾಯಿತ್ತು ಮತ್ತು ಅನುಮತಿ ಪಡೆದವರ ಬಗ್ಗೆ ವಿವರನೆಯನ್ನು ಹೊಂದುವುದು

[ಭಾಗ 4(1)(ಬಿ)(xiii)]

ಪ್ರತಿಯೊಂದು ಕಾರ್ಯಕ್ರಮದಲ್ಲ ಪಡೆದ ಫಲಾನುಭವಿಗಳ ಹೆಸರು ಮತ್ತು ವಿಳಾಸ / ಪ್ರತಿಯೊಂದು ಯೋಜನೆಗೆ ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು.

ಸಂಸ್ಥೆಯಿಂದ ಪಡೆದ ಫಲಾನುಭವಿಗಳು :

ಕಾರ್ಯಕ್ರಮ ಹೆಸರು / ಯೋಜನೆಯ ಹೆಸರು :

ಕ್ರ. ಸಂ.	ಪ್ರಯೋಜನೆ ಪಡೆದ ಸಂಸ್ಥೆಯ ಹೆಸರು ಮತ್ತು ವಿಳಾಸ	ಯಾವ ಗಾತ್ರದಲ್ಲ ಪ್ರಯೋಜನವನ್ನು ಮಂಜೂರು ಮಾಡಲಾಗಿದೆ.	ಮಂಜೂರಿಯಾದ ದಿನಾಂಕ	ಮಂಜೂರು ಮಾಡಿದ ಅಧಿಕಾರಿಯ ಹೆಸರು ಮತ್ತು ಪದನಾಮ
1	ಇಲಾಖೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಗಳು ಇರುವುದಿಲ್ಲ.			

3. ಸಹಾಯಕ ಧನ ಇರುವ ಯೋಜನೆಯನ್ನು ಕಾರ್ಯಗತಗೊಳಿಸುವ ವಿಧಾನ

ಕ್ರ. ಸಂ.	ಕಾರ್ಯಕ್ರಮದ ಹೆಸರು	ಅರ್ಜಿ ಹಾಕುವ ವ್ಯವಸ್ಥೆ ಮತ್ತು ವಿಧಾನ	ಅನುದಾನ ಮಂಜೂರಾತಿಯ ವಿಧಾನ	ಹಣ ಬಿಡುಗಡೆ ಮಾಡುವ ವಿಧಾನ
1	ಇಲಾಖೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಗಳು ಇರುವುದಿಲ್ಲ.			

ಅಧ್ಯಾಯನ - 14

ಲಭ್ಯವಿರುವ ಮಾಹಿತಿಯು ವಿದ್ಯುನ್ಮಾನ ರೂಪದಲ್ಲಿ ದೊರಕಿಸುವುದು.

[ಭಾಗ 4(1)(ಬಿ)(xiv)]

ಇಲಾಖೆಯ ಹಲವಾರು ಯೋಜನೆಗಳ ಮಾಹಿತಿಯನ್ನು ವಿದ್ಯುನ್ಮಾನ ರೂಪದಲ್ಲಿ ದೊರಕಿಸುವ ವಿವರ

(Floppy, CD, VCD, Web site, Internet, etc.,)				
ಕ್ರ.ಸಂ	ವಿದ್ಯುನ್ಮಾನ	Description (Site address / location where available etc.,)	ಜರುದುಗಳು Contents or title	Designation and address of the custodian of information held by whom?
1		ಇಲಾಖೆಯಲ್ಲಿ ವೆಬ್‌ಸೈಟ್ ಯಾವುದೂ ಇಲ್ಲ. ಆದರೆ ಇ-ಮೇಲ್ ಮುಖಾಂತರ ಮಾಹಿತಿಯನ್ನು ಪಡೆಯಲು ಅರ್ಜಿ ಸಲ್ಲಿಸಬಹುದು. ಇಮೇಲ್ ವಿವರ ಕೆಳಗಿನಂತಿದೆ. e-mail : aeerdwsd.mudb@gmail.com		

Particulars of Facilities available to Citizens for Obtaining Information

[ಭಾಗ 4(1)(ಐ)(xv)]

Describe the particulars of information dissemination mechanisms in place / facilities available to the public for accessing of informations.

Sl. No.	Facility	Description (Location Facility / Name etc.)	Details of Information made available
1		ಗ್ರಾಮ ಪಂಚಾಯತಿ ಮಟ್ಟದಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ.	

ಸಾರ್ವಜನಿಕ ಪ್ರಾಧಿಕಾರ ಅಧಿಕಾರಿಯ ಹೆಸರು ಪದನಾಮ

[ಭಾಗ 4(1)(ಬಿ)(xvi)]

Please provide contact information about the Public information officers and Assistant Public Information Officers designated for various offices / administrative units and Appellate Authority / Officer(s) for the public authority in the followings format.

ಸಾರ್ವಜನಿಕ ಮಾಹಿತಿ ಅಧಿಕಾರಿ

ಕ್ರ.ಸಂ.	ಕಚೇರಿಯ ಹೆಸರು / ಅಡಳಿತ ಶಾಖೆ	PIO ನ ಹೆಸರು ಮತ್ತು ಪದನಾಮ	ಕಚೇರಿ ಫೋನ್ ನಂ.	ಇ-ಮೇಲ್
1	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾ.ಕು.ನೀ&ನೈ ಉಪ-ವಿಭಾಗ ಮುದ್ದೇಜಹಾಳ.	ಶ್ರೀ ಜಿ.ಎಸ್. ಪಾಟೀಲ ಸ.ಕಾ.ನಿ.ಅ.	08356-220485	aeerdwsd.mudb@gmail.com

Appellate Authourity

ಕ್ರ.ಸಂ.	ಕಚೇರಿಯ ಹೆಸರು / ಅಡಳಿತ ಶಾಖೆ	PIO ನ ಹೆಸರು ಮತ್ತು ಪದನಾಮ	ಕಚೇರಿ ಫೋನ್ ನಂ.	ಇ-ಮೇಲ್
1	ಕಾರ್ಯನಿರ್ವಾಹಕ ಅಭಿಯಂತರರು, ಗ್ರಾ.ಕು.ನೀ&ನೈ ವಿಭಾಗ, ವಿಜಯಪುರ	ಶ್ರೀ. ಎಸ್. ಎ. ಪಾಟೀಲ ಕಾ.ನಿ.ಅ	08352-255841	eerdwsd.bjp@gmail.com

Other Useful Information

ಸಾರ್ವಜನಿಕ ಪ್ರಾಧಿಕಾರ ಅಧಿಕಾರಿಯ ಹೆಸರು ಪದನಾಮ

[ಭಾಗ 4(1)(ಬಿ)(xvii)]

Please give below any other information or details of publications which are of relevance or of use to the Citizens

ಇತರೇ ವಿವರಗಳು ಏನು ಇರುವುದಿಲ್ಲ

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು
ಗ್ರಾ.ಕು.ನೀ&ನೈ ಉಪ-ವಿಭಾಗ, ಮುದ್ದೇಬಿಹಾಳ